

## ಅಥ ಬಳಿತಾಸೂಕ್ತಮ್

ಬಳಿತಾ ತದ್ ವಪುಷೇ ಧಾಯಿ ದರ್ಶತಂ ದೇವಸ್ಯ ಭರ್ಗಃ ಸಹಸೋ ಯತೋ  
ಜನಿ |

ಯದೀಮುಪ ಹ್ವರತೇ ಸಾಧತೇ ಮತಿರ್ ಋತಸ್ಯ ಧೇನಾ ಅನಯಂತ ಸಸುತಃ ||  
೧ ||

ಪೃಕ್ಷೋ ವಪುಃ ಪಿತುಮಾನ್ ನಿತ್ಯ ಆ ಶಯೇ ದ್ವಿತೀಯಮಾ ಸಪ್ತಶಿವಾಸು  
ಮಾತ್ಯಷು |  
ತ್ವತೀಯಮಸ್ಯ ವೃಷಭಸ್ಯ ದೋಹಸೇ ದಶಪ್ರಮತಿಂ ಜನಯಂತ ಯೋಷಣಃ ||  
೨ ||

ನಿಯದೀಂ ಬುಧ್ನಾನ್ಮಹಿಷಸ್ಯ ವರ್ಪಸ ಈಶಾನಾಸಃ ಶವಸಾ ಕ್ರಂತ ಸೂರಯಃ |  
ಯದೀಮನು ಪ್ರದಿವೋ ಮಧ್ವ ಆಧವೇ ಗುಹಾ ಸಂತಂ ಮಾತರಿಶ್ವಾ ಮಥಾಯತಿ  
|| ೩ ||

ಪ್ರ ಯತ್ ಪಿತುಃ ಪರಮಾನ್ನೀಯತೇ ಪರ್ಯಾ ಪೃಕ್ಷುಧೋ ವೀರುಧೋ ದಂಸು  
ರೋಹತಿ |  
ಉಭಾ ಯದಸ್ಯ ಜನುಷಂ ಯದಿನ್ವತ ಆದಿದ್ ಯವಿಷ್ಠೋ ಅಭವದ್ ಘೃಣಾ  
ಶುಚಿಃ || ೪ ||

ಆದಿನ್ಮಾತ್ಮಾರಾವಿಶದ್ ಯಾಸ್ವಾ ಶುಚಿರಹಿಂಸ್ಯಮಾನ ಉರ್ವಿಯಾ ವಿ ವಾವೃಧೇ |

---

ಅನು ಯತ್ ಪೂರ್ವಾ ಅರುಹತ್ ಸನಾಜುವೋ ನಿ ನವ್ಯಸೀಷ್ಟವರಾಸು ಧಾವತೇ  
|| ಖ ||

|| ಇತಿ ಬಳಿತಾಸೂಕ್ತಮ್ ||

\*\*\*\*\*